



ಪಟ್ಟಣ ಸಹಕಾರ ಬ್ಯಾಂಕುಗಳ

# ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ  
ಸಹಕಾರ ಪಟ್ಟಣ  
ಬ್ಯಾಂಕುಗಳ  
ಮಹಾಮಂಡಳದ  
ಅಧಿಕೃತ ವಾರಪತ್ರಿಕೆ

ಸಂಪುಟ : 30 | ಸಂಚಿಕೆ : 52 | 3, ಏಪ್ರಿಲ್ 2024 | ಬುಧವಾರ | ಪುಟಗಳು : 8 | ಬೆಲೆ : 2/-



## ಮಹಾಮಂಡಳಕ್ಕೆ ವಿವಿಧ ರಾಜ್ಯದ ವಿವಿಧ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಅಧಿಕಾರಿಗಳ ಭೇಟಿ



**ಬೆಂಗಳೂರು :** ದಿನಾಂಕ : 28.03.2024ರಂದು ಮಹಾಮಂಡಳಕ್ಕೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ರೂರಲ್ ಬ್ಯಾಂಕಿಂಗ್ (ಎನ್‌ಐಆರ್‌ಬಿ) ಸಂಸ್ಥೆಯಿಂದ ವಿವಿಧ ರಾಜ್ಯಗಳ ವಿವಿಧ ಪಟ್ಟಣ ಸಹಕಾರ ಬ್ಯಾಂಕುಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆ ಮತ್ತು ಬ್ಯಾಂಕಿಂಗ್ ಸಲಹೆಗಾರರಾದ ಶ್ರೀ ಸುಧಾಕರ ಭಟ್ ರವರೊಂದಿಗೆ ಸಮಾಲೋಚನೆ ಸಭೆ ನಡೆಸಿದರು.

## ಬ್ಯಾಂಕುಗಳಿಗೆ ಆರ್‌ಜಿಬಿ ಹೊಸ ಸೂಚನೆ : ಮಿನಿಮಮ್ ಬ್ಯಾಲೆನ್ಸ್ ಹೆಸರಲ್ಲ ಗ್ರಾಹಕರಿಗೆ ದಂಡ ವಿಧಿಸುವಂತಿಲ್ಲ

**ನವದೆಹಲಿ :** ಬ್ಯಾಂಕಿನಲ್ಲಿ ಒಂದು ಖಾತೆ ಹೊಂದಬೇಕು ಅನ್ನೋದು ಬಹಳಷ್ಟು ಜನರ ಅವಶ್ಯಕತೆ ಆಗಿರುತ್ತೆ. ಆದ್ರೆ ಬ್ಯಾಂಕಿನ ಕೆಲವು ನಿಯಮಗಳು ಕೆಲ ವರ್ಗದ ಜನರಿಗೆ ಕಷ್ಟವಾಗೋದಿಂದ ಅವರು ಬ್ಯಾಂಕ್ ವ್ಯವಹಾರಗಳಿಂದ ದೂರವೇ ಉಳಿಯುತ್ತಾರೆ.

ಆ ಪೈಕಿ ಅಕೌಂಟ್ ಓಪನ್ ಮಾಡಿದ್ರೆ ಮತ್ತೆ ಖಾತೆಯಲ್ಲಿ ಇಂತಿಷ್ಟು ಮಿನಿಮಮ್ ಬ್ಯಾಲೆನ್ಸ್ ಅಂತ ಮೇಂಟೈನ್ ಮಾಡಲೇಬೇಕು. ಈ ಕಾರಣಕ್ಕೆ ಹಲವರು ಬ್ಯಾಂಕ್ ಖಾತೆಗಳನ್ನೇ ಮಾಡಿಸುವುದಿಲ್ಲ. ಒಂದು ವೇಳೆ ನೀವು ಬ್ಯಾಂಕ್ ಅಕೌಂಟ್ ಮಾಡಿಸಿ ಅದರಲ್ಲಿ ಮಿನಿಮಮ್ ಬ್ಯಾಲೆನ್ಸ್ ಮೇಂಟೈನ್ ಮಾಡಿಲ್ಲ ಅಂದ್ರೆ, ಮಿನಿಮಮ್ ಬ್ಯಾಲೆನ್ಸ್ ಮೇಂಟೇನ್ ಇಲ್ಲ ಎಂಬ ಕಾರಣಕ್ಕೆ ನಿಮಗೆ ಫೈನ್ ಕೂಡ ಹಾಕಲಾಗುತ್ತದೆ. ಇದು ಬಹಳಷ್ಟು ಗ್ರಾಹಕರಿಗೆ ಸಮಸ್ಯೆ ಇರೋದಿಲ್ಲ.

2ನೇ ಪುಟಕ್ಕೆ...



ಏಪ್ರಿಲ್ 3 ರಿಂದ ಆರ್‌ಜಿಬಿ ಹಣಕಾಸು ನೀತಿ ಸಮಿತಿ ಸಭೆ ಆರಂಭ : ರೇವೊ ದರ ಯಥಾಸ್ಥಿತಿ?

3



ಶ್ರೀ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿ, ಗಂಗಾವತಿ

4



ನಿಮ್ಮ ಪ್ರಶ್ನೆ ನಮ್ಮ ಉತ್ತರ

7

## ಸಂಪಾದಕೀಯ

### ಆತ್ಮೀಯ ಸಹಕಾರಿಗಳೇ...

## ಮುನಿಸಿಕೊಂಡ ಮಳೆರಾಯನಲ್ಲ ರೈತರೊಂದಿಗೆ ನಾವು ಪ್ರಾರ್ಥಿಸೋಣ...

ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆಯಾದರೂ, ಸಕಾಲದಲ್ಲಿ ಬರಬೇಕಿದ್ದ ಮಳೆ ಬಾರದೆ ಎಲ್ಲೆಡೆ ಬೆಳೆದು ನಿಂತ ಬೆಳೆಗಳು ಸೊರಗುತ್ತಿರುವ ವರದಿಗಳು ಬರುತ್ತಿವೆ. ಮೇಲಾಗಿ ಕಳೆದ ಎರಡು ತಿಂಗಳಲ್ಲಿ ಒಂದು ಮಳೆ ಬಾರದೆ ಶೂನ್ಯ ದಾಖಲಿಸಿದೆ.

ಸದ್ಯ ಚಂಡಮಾರುತವೋ.... ವಾಯುಭಾರ ಕುಸಿತವೋ ಒಟ್ಟಿನಲ್ಲಿ ಮಳೆ ಬಂದರೆ ಸಾಕು ಎಂದು ಜನರು ಪರಿಶ್ರಮಿಸುವಂತಾಗಿದೆ. ಕಳೆದ ತಿಂಗಳ ಬಿಸಿಲಿನ ಧಗೆಗೆ ಜನರು ಕಂಗೆಟ್ಟು ಹೋಗಿದ್ದಾರೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಈಗ ಎಲ್ಲೆಡೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಮುಂಬರುವ ದಿನಗಳನ್ನು ಕಳೆಯುವುದು ಹೇಗೆಂಬುದು ಜನರ, ಸರ್ಕಾರದ ಆತಂಕವಾಗಿದೆ.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೃಷಿ 2020 ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳನ್ವಯವೇ ಜಿಲ್ಲಾಧಿಕಾರಿಗಳು ಸಲ್ಲಿಸಿರುವ ಬೆಳೆ ಹಾನಿ ಸಮೀಕ್ಷೆಯ ವರದಿಯನ್ವಯ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ 223 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಸರ್ಕಾರ ಘೋಷಿಸಿದೆ. ಪ್ರಸ್ತುತ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ.

ಹವಾಮಾನ ಇಲಾಖೆಯ ಪ್ರಕಾರ 2024ನೇ ಸಾಲಿನ ಮುಂಗಾರು ಆರಂಭವಾಗುವ ಮೇ ಅಂತ್ಯ ಅಥವಾ ಜೂನ್ ಹೊತ್ತಿಗೆ ಎಲ್ ನಿನ್ನೋ ಮಾರುತ ದುರ್ಬಲಗೊಳ್ಳಲಿರುವುದರಿಂದ ಈ ಬಾರಿ ಉತ್ತಮ ಮುಂಗಾರು ಮಳೆ ಸುರಿಯಲಿದೆ ಎಂದು ಅಂದಾಜಿಸಿದೆ; ಕಾದು ನೋಡಬೇಕಿದೆ.

ಬರದ ಬವಣೆಯಿಂದಾಗಿ ಬಹುತೇಕ ರೈತರು ಆರ್ಥಿಕ ಮುಗ್ಧವು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಕೃಷಿ ಚಟುವಟಿಕೆಗಳನ್ನು ನಿಭಾಯಿಸಲು ಕೃಷಿ ಸಾಲದ ಮೊರೆ ಹೋಗುತ್ತಿರುವುದು ಕಂಡು ಬಂದಿದೆ. ಕಳೆದ ಸಾಲಿನಲ್ಲಿ 19 ಲಕ್ಷ ರೈತರು ರೂ. 15,000 ಕೋಟಿಗೂ ಹೆಚ್ಚು ಸಾಲ ಪಡೆದಿದ್ದರೆ, ಪ್ರಸ್ತುತ 23 ಲಕ್ಷಕ್ಕೂ ಅಧಿಕ ರೈತರು ಒಟ್ಟು ರೂ. 19,000 ಕೋಟಿಗೂ ಹೆಚ್ಚಿನ ಸಾಲ ಪಡೆದಿರುವುದು ಕಂಡುಬಂದಿದೆ. ಸಂಕಷ್ಟದಲ್ಲಿರುವ ರೈತರ ನೆರವಿಗೆ ನಮ್ಮ ರಾಜ್ಯ ಸರ್ಕಾರ ಕೂಡಲೆ ಧಾವಿಸಿದ್ದು, ಶೂನ್ಯ ಬಡ್ಡಿ ದರದಲ್ಲಿ ವಿವಿಧ ಸಹಕಾರ ಸಂಸ್ಥೆಗಳ ಮೂಲಕ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಾಲ ನೀಡಲು ಆದೇಶಿಸಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಸೇರಿ ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ದೀರ್ಘಾವಧಿ, ಮಧ್ಯಮಾವಧಿ ಕೃಷಿ ಸಾಲ ಪಡೆಯುತ್ತಿದ್ದಾರೆ. ರೈತರು ಸಾಲದ ಅಸಲು ಕಟ್ಟಿದರೆ ಅದರ ಮೇಲಿನ ಬಡ್ಡಿ ಮನ್ನಾ ಮಾಡುವ ಮೂಲಕ ನಮ್ಮ ಸರ್ಕಾರ ರೈತರ ನೆರವಿಗೆ ಧಾವಿಸಿದೆ. ಸರ್ಕಾರದ ಈ ನಡೆಗೆ ನಮ್ಮ ಮುಖ್ಯಮಂತ್ರಿಗಳನ್ನು, ಸಹಕಾರ ಸಚಿವರನ್ನು ಎಷ್ಟು ಅಭಿನಂದಿಸಿದರೂ ಸಾಲದು.

ಉಯ್ಯೋ ಉಯ್ಯೋ ಮಳೆರಾಯ ಹೂವಿನ ತೋಟಕೆ ನೀರಿಲ್ಲ. ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ.. ಎಂದು ಮುನಿಸಿಕೊಂಡ ಮಳೆರಾಯನಲ್ಲಿ ರೈತರೊಂದಿಗೆ ನಾವು ಪ್ರಾರ್ಥಿಸೋಣ...

» ಸಂಪಾದಕ

...1ನೇ ಪುಟದಿಂದ

ಮಿನಿಮಮ್ ಬ್ಯಾಲೆನ್ಸ್ ಹೆಸರಲ್ಲಿ ದಂಡ

**ವಿಧಿಸುವಂತಿಲ್ಲ :** ಬಹುತೇಕ ಗ್ರಾಹಕರು ಬ್ಯಾಂಕುಗಳಲ್ಲಿ ಸೇವಿಂಗ್ಸ್ ಅಕೌಂಟ್ ಹೊಂದಿರುತ್ತಾರೆ, ತಮ್ಮ ಸಂಬಳ ಕ್ರೆಡಿಟ್ ಆಗುವ ಸಲುವಾಗಿ ಅಥವಾ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆದುಕೊಳ್ಳುವುದಕ್ಕಾಗಿ, ಹೀಗೆ ಸಮಾಜದ ಅನೇಕ ವರ್ಗ ಅವರದ್ದೆಯಾದ ಅವಶ್ಯಕತೆಗಳಿಗೆ ಬ್ಯಾಂಕ್ ಖಾತೆಯನ್ನು ಹೊಂದಿರುತ್ತಾರೆ. ಆದರೆ ಪ್ರತಿಯೊಬ್ಬರಿಗೂ ಇಂತಿಷ್ಟು ಮಿನಿಮಮ್ ಬ್ಯಾಲೆನ್ಸ್ ಅಕೌಂಟ್ ನಲ್ಲಿ ಬಿಡಲೇಬೇಕು ಅನ್ನೋ ನಿಯಮ ಕಷ್ಟಕರವಾಗಿರುತ್ತದೆ. ಇದೀಗ RBI ಈ ನಿಯಮಗಳಿಗೆ ಬದಲಾವಣೆ ತಂದಿದೆ.

ಎರಡು ವರ್ಷಕ್ಕಿಂತ ಹಳೆ ಖಾತೆಗೆ ನಿಯಮ

**ಅನ್ವಯ :** ಈ ಮೊದಲು ಇದ್ದ ನಿಯಮಗಳನ್ನು ಗಮನಿಸಿದರೆ ಸೇವಿಂಗ್ಸ್ ಅಕೌಂಟ್ ಅಥವಾ ಕರೆಂಟ್ ಅಕೌಂಟ್ ಆದರೂ ಅಕೌಂಟ್‌ಗೆ ಅನುಗುಣವಾಗಿ ಮಿನಿಮಮ್ ಬ್ಯಾಲೆನ್ಸ್ ಇಂತಿಷ್ಟು ಅಂತ ಬ್ಯಾಂಕ್ ನಿಗದಿ ಮಾಡುತ್ತಾ ಇತ್ತು. ಅಷ್ಟು ಮೊತ್ತವನ್ನು ನಾವು ಅಕೌಂಟ್‌ನಿಂದ ವಿಥ್ ಡ್ರಾ ಮಾಡದೇ ಮಿನಿಮಮ್ ಬ್ಯಾಲೆನ್ಸ್ ಅಂತ ಅಕೌಂಟ್‌ನಲ್ಲಿ ಬಿಡಬೇಕಿತ್ತು.

ಒಂದು ವೇಳೆ ಅಕೌಂಟ್‌ನಲ್ಲಿ ನಾವು ಮಿನಿಮಮ್ ಬ್ಯಾಲೆನ್ಸ್ ಮೆಂಟೇನ್ ಮಾಡಲು ವಿಫಲರಾದರೆ ಅದಕ್ಕೆ ಬ್ಯಾಂಕ್ ಗ್ರಾಹಕರಿಗೆ ದಂಡವನ್ನು ಕೂಡ ವಿಧಿಸುತ್ತಿತ್ತು. ಹೀಗಾಗಿ ಕೆಲವೊಮ್ಮೆ ನೆಗೆಟಿವ್ ಬ್ಯಾಲೆನ್ಸ್ ಕೂಡ ಉಂಟಾಗುತ್ತಿತ್ತು. ಆದ್ರೆ ಇನ್ನೂಂದೆ ಬ್ಯಾಂಕುಗಳು ಹಾಗೆ ಮಾಡುವಂತಿಲ್ಲ.

ಒಂದುವೇಳೆ ನೀವು ಎರಡು ಮೂರು ಬ್ಯಾಂಕ್ ಅಕೌಂಟ್ ಹೊಂದಿದ್ದು ಆ ಪೈಕಿ ಯಾವುದೋ ಕಾರಣಕ್ಕೆ ಹಳೆಯ ಅಕೌಂಟ್ ಬಳಸೋದನ್ನು ನಿಲ್ಲಿಸಿರುತ್ತೀರಾದರೆ ಬ್ಯಾಂಕ್ ಮಾತ್ರ ನಿಮ್ಮ ಅಕೌಂಟ್‌ನಲ್ಲಿ ಬ್ಯಾಲೆನ್ಸ್ ಮೇಂಟೈನ್ ಮಾಡಿಲ್ಲ ಅಂಥ ದಂಡ ಹಾಕುತ್ತದೆ.

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆ ನಿಷ್ಕ್ರಿಯವಾಗಿದ್ದಲ್ಲಿ ನೀವು ಹಲವಾರು ದಿನಗಳಿಂದ ಯಾವುದೇ ವಹಿವಾಟು ನಡೆಸಿಲ್ಲವಾಗಿದ್ದರೆ ಅಂಥ ಅಕೌಂಟ್‌ಗಳಿಗೆ ಬ್ಯಾಂಕ್ ನಿರ್ವಹಣಾ ಮೊತ್ತ ಹೇರುವಂತಿಲ್ಲ. ಒಂದು ವೇಳೆ ನಿಮ್ಮ ಖಾತೆ 2 ವರ್ಷದಿಂದ ನಿಷ್ಕ್ರಿಯವಾಗಿದ್ದರೆ ಅಂತಹ ಖಾತೆಗಳಿಗೆ ಈ ನಿಯಮ ಅನ್ವಯವಾಗುತ್ತದೆ. ಈ ನಿಯಮ ಏಪ್ರಿಲ್ 1, 2024 ರಿಂದ ಜಾರಿಗೆ ಬರಲಿದೆ, ಆರಬಿಐ ಈಗಾಗಲೇ ದೇಶಾದ್ಯಂತ ಬ್ಯಾಂಕುಗಳಿಗೆ ಹೊಸ ನಿಯಮ ಪಾಲನೆ ಮಾಡಲು ಸೂಚನೆ ನೀಡಿದೆ.



## ಏಪ್ರಿಲ್ 3 ರಿಂದ ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆ ಆರಂಭ : ರೆಪೋ ದರ ಯಥಾಸ್ಥಿತಿ?

**ಮುಂಬೈ :** ದೇಶದಲ್ಲಿ ಚಿಲ್ಲರೆ ಹಣದುಬ್ಬರವನ್ನು ಶೇ.4ರ ಮಿತಿಯಲ್ಲಿ ಕಾಯ್ದುಕೊಂಡು ಬೆಲೆಯಲ್ಲಿ ಸ್ಥಿರತೆ ಕಾಪಾಡಲು ಭಾರತೀಯ ರಿಸರ್ವ್ ಬ್ಯಾಂಕ್ ಪ್ರಯತ್ನಿಸುತ್ತಿದೆ. ಹಾಗಾಗಿ, ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಆರ್‌ಬಿಐನ ಹಣಕಾಸು ನೀತಿ ಸಮಿತಿ ಸಭೆಯು (ಎಂಪಿಸಿ) ಏಪ್ರಿಲ್ 3 ರಿಂದ 5ರವರೆಗೆ ನಡೆಯಲಿದೆ. 2024-25ನೇ ಆರ್ಥಿಕ ವರ್ಷದಲ್ಲಿ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಕೊನೆಯ ದಿನದಂದು ಗವರ್ನರ್ ಶಕ್ತಿಕಾಂತ ದಾಸ್ ಅವರು ಸಭೆಯ ನಿರ್ಣಯವನ್ನು ಪ್ರಕಟಿಸಲಿದ್ದಾರೆ. ಸದ್ಯ ರೆಪೋ ದರವು ಶೇ 6.5ರಷ್ಟಿದೆ.

ಬ್ರಿಟನ್ ಹಾಗೂ ಅಮೆರಿಕ ಕೂಡ ಬಡ್ಡಿದರ ಕಡಿತಕ್ಕೆ ಸಂಬಂಧಿಸಿದಂತೆ ಕಾದುನೋಡುವ ತಂತ್ರ ಅನುಸರಿಸುತ್ತಿವೆ. ಆದರೆ, ಸ್ವಿಟ್ಜರ್‌ಲ್ಯಾಂಡ್ ಬಡ್ಡಿದರ ಕಡಿತ ಮಾಡಿದೆ. ಮತ್ತೊಂದೆಡೆ ಜಪಾನ್‌ನಲ್ಲಿ ಎಂಟು ವರ್ಷಗಳಿಂದ ಜಾರಿಯಲ್ಲಿದ್ದ ಋಣಾತ್ಮಕ ಬಡ್ಡಿದರ ನೀತಿಯು ಮುಕ್ತಾಯಗೊಂಡಿದೆ. ಹಾಗಾಗಿ, ಜಾಗತಿಕ ಮಟ್ಟದಲ್ಲಿ ಹಲವು ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿದರಕ್ಕೆ ಸಂಬಂಧಿಸಿದಂತೆ ಅನುಸರಿಸುತ್ತಿರುವ ನೀತಿಗಳ ಬಗ್ಗೆ ಆರ್‌ಬಿಐ ಅವಲೋಕಿಸಲಿದೆ.

‘ಚಿಲ್ಲರೆ ಹಣದುಬ್ಬರವು ಶೇ 5ರಷ್ಟಿದೆ. ಅಲ್ಲದೆ, ಮುಂಬರುವ ದಿನಗಳಲ್ಲಿ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗುವ ಸಂಭವವಿದೆ. ಆರ್ಥಿಕತೆ ಬೆಳವಣಿಗೆಯ ವೇಗವನ್ನು ಕಾಯ್ದುಕೊಳ್ಳಲು ಬಡ್ಡಿದರದಲ್ಲಿ ಸ್ಥಿರತೆ ಕಾಯ್ದುಕೊಳ್ಳುವ ಅಗತ್ಯವಿದೆ. ಹಾಗಾಗಿ, ಎಂಪಿಸಿ ಸಭೆಯು ಈ ಬಾರಿಯೂ ರೆಪೋ ದರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವ ನಿರೀಕ್ಷೆ ಹೆಚ್ಚಿದೆ’ ಎಂದು ಬ್ಯಾಂಕ್ ಆಫ್ ಬರೋಡಾದ ಮುಖ್ಯ ಅರ್ಥಶಾಸ್ತ್ರಜ್ಞ ಮದನ್ ಸಬ್‌ವಿಸ್ ಹೇಳಿದ್ದಾರೆ.



‘ಹಣದುಬ್ಬರ ನಿಯಂತ್ರಣದ ಮೇಲೆ ಆರ್‌ಬಿಐ ಹೆಚ್ಚು ಗಮನ ಕೇಂದ್ರೀಕರಿಸಿದೆ. 2023-24ನೇ ಆರ್ಥಿಕ ವರ್ಷದ ತ್ರೈಮಾಸಿಕ ಅವಧಿಗಳಲ್ಲಿ ದೇಶದ ಜಿಡಿಪಿ ನಿರೀಕ್ಷೆಗಿಂತಲೂ ಹೆಚ್ಚು ಪ್ರಗತಿ ಕಂಡಿದೆ. ಹಾಗಾಗಿ, ಜಿಡಿಪಿ ಬೆಳವಣಿಗೆಯ ಮುನ್ನೋಟವನ್ನು ಪರಿಷ್ಕರಿಸುವ ಸಾಧ್ಯತೆ ಇದೆ’ ಎಂದಿದ್ದಾರೆ.

‘ಮುಂಗಾರು ಹಂಗಾಮಿನ ಸ್ಥಿತಿಗತಿ, ಆರ್ಥಿಕತೆ ಬೆಳವಣಿಗೆಯ ವೇಗ ಹಾಗೂ ಬಡ್ಡಿದರ ಕಡಿತ ಸಂಬಂಧ ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕ್ ಕೈಗೊಳ್ಳುವ ನಿರ್ಣಯವನ್ನು ಆರ್‌ಬಿಐ ಅವಲೋಕಿಸುತ್ತಿದೆ. ಹಾಗಾಗಿ, ಆಗಸ್ಟ್‌ನಲ್ಲಿ ನಡೆಯುವ ಎಂಪಿಸಿ ಸಭೆಗೂ ಮೊದಲೇ ಹಣಕಾಸು ನೀತಿಯಲ್ಲಿ ಬದಲಾವಣೆ ತರುವ ಸಂಭವ ತೀರಾ ಕಡಿಮೆ’ ಎಂದು ರೇಟಿಂಗ್ ಸಂಸ್ಥೆ ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞ ಅದಿತಿ ನಾಯರ್ ಹೇಳಿದ್ದಾರೆ.

## ಕರ್ನಾಟಕ, ತಮಿಳುನಾಡು ಸೇರಿ ನಾಲ್ಕು ರಾಜ್ಯಗಳ ತಲಾ ಆದಾಯ ಹೆಚ್ಚಳ

**ನವದೆಹಲಿ :** ಕಳೆದ ಒಂದು ದಶಕದ ಅವಧಿಯಲ್ಲಿ ಗುಜರಾತ್, ಕರ್ನಾಟಕ, ತೆಲಂಗಾಣ ಹಾಗೂ ತಮಿಳುನಾಡು ರಾಜ್ಯದ ತಲಾ ಆದಾಯವು ಹೆಚ್ಚಳವಾಗಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಂಶೋಧನಾ ವರದಿ ಹೇಳಿದೆ.

ಈ ರಾಜ್ಯಗಳಿಗೆ ಹೋಲಿಸಿದರೆ ಪಶ್ಚಿಮ ಬಂಗಾಳ, ಬಿಹಾರ ಹಾಗೂ ಚಾರ್ಖಂಡ್ ರಾಜ್ಯದ ತಲಾ ಆದಾಯವು ನಿರೀಕ್ಷಿತ ಮಟ್ಟದಲ್ಲಿ ಏರಿಕೆಯಾಗಿಲ್ಲ ಎಂದು ತಿಳಿಸಿದೆ. ದೇಶದ ಪಶ್ಚಿಮ ಹಾಗೂ ದಕ್ಷಿಣ ಭಾಗದಲ್ಲಿರುವ ರಾಜ್ಯಗಳಿಗೆ ಹೋಲಿಸಿದರೆ ಪೂರ್ವ ಹಾಗೂ ಉತ್ತರ ಭಾಗದಲ್ಲಿರುವ ರಾಜ್ಯಗಳ ತಲಾ ಆದಾಯದಲ್ಲಿ ಏರಿಕೆಯಾಗಿಲ್ಲ. ಇದರಿಂದ ರಾಜ್ಯಗಳ ನಡುವೆ ಅಸಮಾನತೆಯ ಬಿರುಕು ದೊಡ್ಡದಾಗುತ್ತಿದೆ ಎಂದು ಹೇಳಿದೆ.

2011-12ರಲ್ಲಿ ಗುಜರಾತ್‌ನ ತಲಾ ಆದಾಯವು ರಾಷ್ಟ್ರೀಯ ಸರಾಸರಿಗೆ ಹೋಲಿಸಿದರೆ 1.4ಪಟ್ಟು ಹೆಚ್ಚು ಇತ್ತು. 2022-23ರಲ್ಲಿ 1.8ಪಟ್ಟಿನಷ್ಟು ಇದೆ. ಕರ್ನಾಟಕದ ತಲಾ ಆದಾಯವು 1.7ಪಟ್ಟು ಹಾಗೂ ತೆಲಂಗಾಣದ ತಲಾ ಆದಾಯವು 1.6ಪಟ್ಟಿನಷ್ಟು ಇದೆ. ಆದರೆ ಪಶ್ಚಿಮ ಬಂಗಾಳ, ರಾಜಸ್ಥಾನ, ಬಿಹಾರದ ತಲಾ ಆದಾಯವು ಇಳಿಕೆಯಾಗಿದ್ದು, ರಾಷ್ಟ್ರೀಯ ಸರಾಸರಿಗಿಂತಲೂ ಕಡಿಮೆ ಇದೆ ಎಂದು ತಿಳಿಸಿದೆ.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ (ಎನ್‌ಎಸ್‌ಒ) ವರದಿ ಅನ್ವಯ 2022-23ರಲ್ಲಿ ದೇಶದ ತಲಾ ಆದಾಯವು ರೂ.1,16,226 ಇದೆ. ಸದ್ಯ ಗುಜರಾತ್‌ನ ತಲಾ ಆದಾಯವು ರೂ.2,09,188 ಇದ್ದರೆ, ಬಿಹಾರದ ತಲಾ ಆದಾಯವು ರೂ.34,864 ಇದೆ ಎಂದು ವರದಿ ವಿವರಿಸಿದೆ.

## ಶ್ರೀ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿ, ಗಂಗಾವತಿ

ಶ್ರೀ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ನಿ., ಗಂಗಾವತಿ ಇದರ ಪ್ರಥಮ ಶಾಖೆಯನ್ನು ಕಾರಟಗಿ ಪಟ್ಟಣದಲ್ಲಿ ದಿನಾಂಕ : 22.3.2024ರ ಶುಕ್ರವಾರದಂದು ಶ್ರೀ ಚನ್ನಬಸವಸ್ವಾಮಿ ಶಿವಯೋಗಿಗಳ, ಶ್ರೀಗಣೇಶ, ಶ್ರೀಲಕ್ಷ್ಮಿ ಮತ್ತು ಶ್ರೀಸರಸ್ವತಿ ಪೂಜಾ ವಿಧಿಯೊಂದಿಗೆ ವಿದ್ಯುಕ್ತವಾಗಿ ಪ್ರಾರಂಭವಾಯಿತು.

ಶಾಖೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಗಿರಿಯಪ್ಪ ಹೊಸಕೇರಿ, ಸಂಸ್ಥಾಪಕ ಹಿರಿಯ ನಿರ್ದೇಶಕರೂ, ಮಾಜಿ ಶಾಸಕರೂ ಮತ್ತು ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಮಾಜಿ ನಿರ್ದೇಶಕರಾಗಿದ್ದ ಶ್ರೀ ಪರಣ್ಣ ಮುನವಳ್ಳಿ, ಸಂಸ್ಥಾಪಕ ಹಿರಿಯ ನಿರ್ದೇಶಕರೂ ಮತ್ತು ಮಾಜಿ ಸಂಸದರಾದ ಶ್ರೀ ಎಸ್.ಶಿವರಾಮಗೌಡ, ಸಂಸ್ಥಾಪಕ ಹಿರಿಯ ನಿರ್ದೇಶಕರೂ ಮತ್ತು ರಾಜ್ಯ ಸೌಹಾರ್ದ ಒಕ್ಕೂಟದ ನಿರ್ದೇಶಕರಾದ ಶ್ರೀ ಕೆ.ಚನ್ನಬಸವಯ್ಯಸ್ವಾಮಿ, ಹಿರಿಯ ನಿರ್ದೇಶಕರೂ ಮತ್ತು ರಾಷ್ಟ್ರೀಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕರಾದ ಶ್ರೀ ಕೆ.ಕಾಳಪ್ಪ, ಯುವ ನಿರ್ದೇಶಕರಾದ ರಮೇಶ ಗೌಳಿ, ಬಸವರಾಜ್ ವಿ., ತಿಮ್ಮಣ್ಣ ಮೇದಾರ, ವೃತ್ತಿಪರ ನಿರ್ದೇಶಕರಾದ ಶ್ರೀ ನಾರಾಯಣರಾವ್, ಕೆ.ವಿನಯಕುಮಾರ್ ಸಿ.ಎ. ಮತ್ತು ಮಹಿಳಾ ನಿರ್ದೇಶಕರಾದ ಶ್ರೀಮತಿ ಮುತ್ತಕ್ಕ ಅರಳಿ ಮತ್ತು ಶ್ರೀಮತಿ ಲತ ಮಾಲೀಪಾಟೀಲ ಇವರೊಂದಿಗೆ ಬ್ಯಾಂಕಿನ ಸಿ.ಇ.ಓ. ಶ್ರೀ ನಾಗೇಶ ಗೌಳಿ ಮತ್ತು ಸಿಬ್ಬಂದಿಯವರು ಹಾಜರಿದ್ದರು.

ಅತಿಥಿಗಳಾಗಿ ಸಚಿವರಾದ ಶ್ರೀ ಶಿವರಾಜ ತಂಗಡಗಿ ಮತ್ತು ಅನೇಕ ಗ್ರಾಹಕರು, ಉದ್ಯಮಿಗಳು, ಹಿತೈಷಿಗಳು ಈ ಶಾಖೆಯ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದರು.



### ಸಹಕಾರ ಶಿಕ್ಷಣ ನಿಧಿ ಸಲ್ಲಿಕೆ

ಶ್ರೀ ಕಾಳಿದಾಸ ಸಹಕಾರ ಬ್ಯಾಂಕ್ ನಿ., ಬೆಂಗಳೂರು ಇದರ ಸಹಕಾರ ಶಿಕ್ಷಣ ನಿಧಿ ಚೆಕ್‌ನ್ನು ಬ್ಯಾಂಕಿನ ಅಧ್ಯಕ್ಷರಾದ ಶ್ರೀ ಕೆ.ಸಿ.ಕೃಷ್ಣಪ್ಪ ರವರು ಮಹಾಮಂಡಳದ ಅಧಿಕಾರಿ ಶ್ರೀ ಎನ್. ರಮೇಶ್ ಇವರಿಗೆ ನೀಡಿದರು.

ಈ ಸಂದರ್ಭದಲ್ಲಿ ಬ್ಯಾಂಕಿನ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶ್ರೀ ಮನು, ಬ್ಯಾಂಕಿನ ಸಲಹೆಗಾರ ಶ್ರೀ ಹೆಚ್.ಎಂ. ಇಂದ್ರಕುಮಾರ ಉಪಸ್ಥಿತರಿದ್ದರು.

### ಜಿಡಿಪಿ : ಶೇ.6.8 ರಷ್ಟು ಪ್ರಗತಿ ನಿರೀಕ್ಷೆ

ನವದೆಹಲಿ : ಜಾಗತಿಕ ರೇಟಿಂಗ್ ಸಂಸ್ಥೆಯಾದ ಎಸ್‌ಫ್ರಾಂಡ್‌ಪಿ, 2024-25ನೇ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕೆ (ಜಿಡಿಪಿ) ಬೆಳವಣಿಗೆಯನ್ನು ಪರಿಷ್ಕರಿಸಿದ್ದು, ಶೇ.6.8ರಷ್ಟು ಪ್ರಗತಿ ಕಾಣಲಿದೆ ಎಂದು ಅಂದಾಜಿಸಿದೆ.

ಕಳೆದ ನವೆಂಬರ್‌ನಲ್ಲಿ ಬಿಡುಗಡೆಗೊಳಿಸಿದ್ದ ವರದಿಯಲ್ಲಿ ಶೇ.6.4ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ಹೇಳಿತ್ತು.

2023-24ನೇ ಹಣಕಾಸು ವರ್ಷದಲ್ಲಿ ಜಿಡಿಪಿಯು ಶೇ.7.6ರಷ್ಟು ದಾಖಲಾಗಲಿದೆ ಎಂದು ಅಂದಾಜಿಸಲಾಗಿದೆ. ಭಾರತ, ಇಂಡೋನೇಷ್ಯಾ, ಫಿಲಿಪ್ಪೀನ್ಸ್ ಹಾಗೂ ವಿಯೆಟ್ನಾಂನ ಆರ್ಥಿಕತೆಯು ಉತ್ತಮ ಬೆಳವಣಿಗೆ ದಾಖಲಿಸಲಿವೆ ಎಂದು ಹೇಳಿದೆ.





## ಎಲೆಕ್ಷನ್‌ಗೂ ಮುನ್ನವೇ 100 ರೂ. ನೋಟಿನ ಬಗ್ಗೆ ರಿಸರ್ವ್ ಬ್ಯಾಂಕ್ ಹೊಸ ಸ್ಪಷ್ಟನೆ

ನಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳುವ ಸಲುವಾಗಿ ಹಣ ಬಹಳ ಪ್ರಾಮುಖ್ಯತೆ ಪಡೆಯಲಿದೆ. ಕಾಲಕ್ಕೆ ತಕ್ಕಂತೆ ಹಣಕಾಸಿನ ವ್ಯವಸ್ಥೆ ಕೂಡ ಬದಲಾಗುತ್ತಿದ್ದು ಹಿಂದೆ ಚಾಲ್ತಿಯಲ್ಲಿ ಇದ್ದ ಅನೇಕ ನೋಟುಗಳು ಹಾಗೂ ನಾಣ್ಯಗಳು ಈಗ ಇಲ್ಲವಾಗಿದೆ. 19ನೇ ಶತಮಾನದ ಕಾಲಘಟ್ಟದಲ್ಲಿ 1ಪೈಸೆಗೂ ಬೆಲೆ ಇತ್ತು. ಆದರೆ ಇಂದು ನಾಲ್ಕುನೇಕೂ ಕೂಡ ಬೆಲೆ ಇಲ್ಲವಾಗಿದೆ. 50ಪೈಸೆ ಕೂಡ ಲೆಕ್ಕಾಚಾರಕ್ಕೆ ಬಂದರೂ ನಾಣ್ಯಗಳು ಕಣ್ಮರೆಯಾಗಿವೆ. ಮುಂದಿನ ದಿನದಲ್ಲಿ ಕನಿಷ್ಠ ಹಣದ ಮೊತ್ತ 1 ರೂಪಾಯಿ ಆಗುವಲ್ಲಿ ಯಾವುದೇ ಅನುಮಾನ ಇಲ್ಲ ಎನ್ನಬಹುದು.

ಮನುಷ್ಯನ ಕ್ರಿಯಾಶೀಲತೆ ಬುದ್ಧಿಮಟ್ಟಗಳು ಕಾಲಕ್ಕೆ ತಕ್ಕಂತೆ ಹೊಸ ವಿಧಾನ ಅನುಸರಿಸಲು ಮುಂದಾಗುತ್ತಿದ್ದು ಇದರ ಪ್ರಯೋಗಾರ್ಥವೇ ನಾಣ್ಯಗಳು ಹಾಗೂ ನೋಟುಗಳು ಕಾಲಕ್ಕೆ ತಕ್ಕಂತೆ ಹೊಸ ವಿಧಾನಗಳಾಗಿ ಬದಲಾಗುತ್ತಿವೆ. ಇದೀಗ ನೂರು ರೂಪಾಯಿ ಹಳೆ ಮುಖ ಬೆಲೆ ನೋಟು ರದ್ದಾಗುತ್ತದೆ ಎಂಬ ಮಾಹಿತಿ ಹರಡಿದ್ದು ಈ ಬಗ್ಗೆ ಸಂಪೂರ್ಣ ವಿವರಗಳು ಇಲ್ಲಿವೆ.

**ವೈರಲ್ ಆಯ್ತು ಈ ಸುದ್ದಿ :** 100 ರೂಪಾಯಿ ಮುಖ ಬೆಲೆಯ ಹಳೆ ನೋಟು ಅಮಾನೀಕರಣ ಆಗುತ್ತದೆ. ಈ ಬಗ್ಗೆ ಆರ್‌ಬಿಐ ನಿಂದಲೇ ಸೂಚನೆ ಬಂದಿದೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದ್ದು ಈ ಬಗ್ಗೆ ಇರುವ ಗೊಂದಲಕ್ಕೆ ಇದೀಗ ನಿಮಗೆ ಉತ್ತರ ಸಿಗಲಿದೆ. ನೂರು ರೂಪಾಯಿ ಮುಖ ಬೆಲೆಯ ಹಳೆಯ



Nawab Abrar  
@nawababrar131

This old Hundred Rupees Note is No Longer Valid . @RBI have Given a Deadline to Exchange the Notes 31 March 2024.  
#RBI #Currency

ನೋಟು ಅಮಾನ್ಯ ಎಂಬ ಸುದ್ದಿ ಹಬ್ಬುತ್ತಿದ್ದು ಈ ಬಗ್ಗೆ ಆರ್‌ಬಿಐ ಸ್ಪಷ್ಟನೆ ನೀಡಿದೆ. ಹಾಗಾಗಿ ಜನರಿಗೂ ಕೂಡ ಈ ವಿಚಾರದ ಬಗ್ಗೆ ಗೊಂದಲಗೊಳ್ಳದಂತೆ ಸೂಚನೆ ಸಿಕ್ಕಿದೆ. ನೂರರ ಮುಖಬೆಲೆ ನೋಟು ಮಾರ್ಚ್ 31ರವರೆಗೆ ಮಾತ್ರ ಬಳಸಿ ಮತ್ತೆ ಬಳಸಬಾರದು ಏಪ್ರಿಲ್ ಒಂದರಿಂದ ಹೊಸ ನೋಟು ಮಾತ್ರವೇ ಬಳಕೆ ಆಗಲಿದೆ ಎಂದು ಸುದ್ದಿ ಹರಿದಾಡಿದೆ.

**ಆರ್‌ಬಿಐ ಸೂಚನೆ ಏನು?** : ಆರ್‌ಬಿಐನ ಸೂಚನೆ ಪ್ರಕಾರ ಯಾವುದೇ ವಿಧವಾಗಿ 100 ರೂಪಾಯಿ ಹಳೆ ನೋಟು ಅಮಾನೀಕರಣ ಮಾಡಲಿಲ್ಲ. ವಾಟ್‌ಆಪ್ ಮತ್ತು ಇತರ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿದೆ. ಈ ಬಗ್ಗೆ ಆರ್‌ಬಿಐ ಯಾವುದೇ ಘೋಷಣೆ ಹೊರಡಿಸಿಲ್ಲ ಎಂದು ಸ್ಪಷ್ಟನೆ ನೀಡಿದೆ. ಹಾಗಾಗಿ ಜನರು ತಮ್ಮ ಹಳೆ ನೂರು ರೂಪಾಯಿ ನೋಟು ಹಿಂದಕ್ಕೆ ಹಿಂದಿರುಗಿಸಲು ಬ್ಯಾಂಕಿನ ಮೊರೆ ಹೋಗುವ ಅಗತ್ಯ ಇಲ್ಲ ಎಂದು ಸಹ ಹೇಳಿದೆ.

ಒಟ್ಟಾರೆಯಾಗಿ 2000 ಮುಖ ಬೆಲೆಯ ನೋಟು ವಾಪಸ್ಸು ನೀಡುವಂತೆ ಕೇಂದ್ರ ಬ್ಯಾಂಕ್ ಘೋಷಣೆ ಮಾಡಿದ್ದ ಬೆನ್ನಲ್ಲೇ ಕೋಟ್ಯಾಂತರ ರೂಪಾಯಿ ವಾಪಸ್ಸಾಗಿತ್ತು. ಇನ್ನು ಬರಲು ಕೂಡ ಬಾಕಿ ಇದೆ. ಹೀಗಿರುವಾಗಲೇ ನೂರು ರೂಪಾಯಿ ಮುಖ ಬೆಲೆ ನೋಟಿನ ಬಗ್ಗೆ ಸುಳ್ಳು ಸುದ್ದಿ ಹಬ್ಬಿದ್ದು ಜನರಿಗೂ ಗೊಂದಲ ಉಂಟಾಗಿತ್ತು. ಈಗ ಆರ್‌ಬಿಐ ಈ ಬಗ್ಗೆ ಸ್ಪಷ್ಟನೆ ನೀಡಿದ್ದು ಎಲ್ಲ ಗೊಂದಲ ಪರಿಹಾರ ಕಂಡಂತಾಗಿದೆ.

## ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ : ಆರ್‌ಜಿಐ ಡೆವ್ಲಪ್ ಗವರ್ನರ್

**ನವದೆಹಲಿ :** ಮುಂದಿನ ದಶಕದಲ್ಲಿ ಭಾರತವು ಶೇಕಡಾ 10 ರಷ್ಟು ಬೆಳವಣಿಗೆಯ ದರವನ್ನು ಸಾಧಿಸಬಹುದು ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಡೆವ್ಲಪ್ ಗವರ್ನರ್ ಮೈಕೆಲ್ ದೇಬಬ್ರತಾ ಪಾತ್ರಾ ಹೇಳಿದ್ದಾರೆ. ಭಾರತವು ತನ್ನ ಶಕ್ತಿ ಮತ್ತು ಪರಿವರ್ತನೆಯ ಮೂಲಕ ಸವಾಲುಗಳನ್ನು ಜಯಿಸುತ್ತಿದೆ ಎಂದು ಅವರು ಹೇಳಿದರು.

2032ರ ವೇಳೆಗೆ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು 2050ರ ವೇಳೆಗೆ ಅತಿದೊಡ್ಡ ಆರ್ಥಿಕತೆಯಾಗಲಿದೆ. ಅಂದರೆ, ಈಗ ವಿಶ್ವದ ಮೊದಲ ಮತ್ತು ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಅಮೆರಿಕ ಮತ್ತು ಚೀನಾ ಕೂಡ ಹಿಂದೆ ಉಳಿಯುತ್ತವೆ. ಭಾರತದ ಇತ್ತೀಚಿನ ಬೆಳವಣಿಗೆಯ ಸಾಧನೆ ಅನೇಕರನ್ನು ಆಶ್ಚರ್ಯಗೊಳಿಸಿದೆ ಎಂದು ಅವರು ಹೇಳಿದರು. ಉದಾಹರಣೆಗೆ, ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) 2023ರ ಏಪ್ರಿಲ್ ಮತ್ತು

ಜನವರಿ 2024ರ ನಡುವೆ 2023ರ ಮುನ್ಸೂಚನೆಯನ್ನು ಶೇಕಡಾ 0.8 ರಷ್ಟು ಹೆಚ್ಚಿಸಿದೆ.

**ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ :** ಜಾಗತಿಕ ಬೆಳವಣಿಗೆಗೆ ಭಾರತವು ಶೇಕಡಾ 16 ರಷ್ಟು ಕೊಡುಗೆ ನೀಡುತ್ತದೆ ಎಂದು ಐಎಂಎಫ್ ನಿರೀಕ್ಷಿಸುತ್ತದೆ, ಇದು ಮಾರುಕಟ್ಟೆ ವಿನಿಮಯ ದರಗಳ ವಿಷಯದಲ್ಲಿ ವಿಶ್ವದ ಎರಡನೇ ಅತಿದೊಡ್ಡ ದೇಶವಾಗಿದೆ.

ಈ ಮಾಪನದ ಪ್ರಕಾರ, ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ ಮತ್ತು ಮುಂಬರುವ ದಶಕದಲ್ಲಿ ಜರ್ಮನಿ ಮತ್ತು ಜಪಾನ್ ಅನ್ನು ಹಿಂದಿಕ್ಕುವ ಸ್ಥಾನದಲ್ಲಿದೆ. ಖರೀದಿ ಶಕ್ತಿ ಸಮಾನತೆ ವಿಷಯದಲ್ಲಿ ಭಾರತೀಯ ಆರ್ಥಿಕತೆಯು ಈಗಾಗಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿದೆ.

## ಏ. 1 ರಿಂದ ಡೆಬಿಟ್ ಕಾರ್ಡ್, ಎನ್‌ಪಿಎಸ್, ಇಪಿಎಫ್‌ಒ ಸೇರಿ ಎಂಟು ಹಣಕಾಸು ನಿಯಮಗಳು ಬದಲಾಗುತ್ತಿವೆ

» ಎನ್. ಸಚ್ಚಿದಾನಂದ

ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಆರ್ಥಿಕ ವರ್ಷ ಆರಂಭವಾಗಲಿದೆ. ಇದರೊಂದಿಗೆ ಹಣಕಾಸು ಜಗತ್ತಿನಲ್ಲಿ ಹಲವು ನಿಯಮಗಳೂ ಬದಲಾಗಲಿವೆ. ಎಸ್‌ಬಿಐ ಡೆಬಿಟ್ ಕಾರ್ಡ್ ಶುಲ್ಕ ಹೆಚ್ಚಳ, ಫಾಸ್ಟ್‌ಟ್ಯಾಗ್ ಕೆಪೈಸಿ ಸೇರಿದಂತೆ ಹಲವು ಸಂಗತಿಗಳು ಇದರಲ್ಲಿವೆ. ಸಾಮಾನ್ಯ ಜನರ ಜೇಬಿನ ಮೇಲೆ ನೇರ ಪರಿಣಾಮ ಬೀರುವ ಇಂತಹ 8 ಸಂಗತಿಗಳ ಮಾಹಿತಿ ಇಲ್ಲಿದೆ.

### 1. ಎನ್‌ಪಿಎಸ್ ಲಾಗಿನ್‌ಗೆ ಆಧಾರ್ ದೃಢೀಕರಣ ಕಡ್ಡಾಯ



ಎನ್‌ಪಿಎಸ್ ಖಾತೆಗೆ ಲಾಗಿನ್ ಆಗುವ ನಿಯಮಗಳನ್ನು ಪಿಂಚಣಿ ನಿಯಂತ್ರಕ ಸಂಸ್ಥೆ ಪಿಇಆರ್‌ಡಿಎ ಬದಲಾಯಿಸಿದೆ. ಇನ್ನು ಮುಂದೆ ಎನ್‌ಪಿಎಸ್ ಖಾತೆಗೆ ಲಾಗಿನ್ ಆಗಲು ಬಳಕೆದಾರರ ಐಡಿ ಮತ್ತು ಪಾಸ್‌ವರ್ಡ್ ಅಲ್ಲದೆ ಆಧಾರ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯೂ ಅಗತ್ಯವಾಗಿದೆ. ನಿಮ್ಮ ಆಧಾರ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಗೆ ಒಟಪಿ ಬರಲಿದ್ದು, ಇದನ್ನು ನಮೂದಿಸಿದ ನಂತರವೇ ನೀವು ಎನ್‌ಪಿಎಸ್ ಖಾತೆಗೆ ಲಾಗಿನ್ ಆಗಬಹುದು. ಈ ನಿಯಮ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ.

### 2. ಎಸ್‌ಬಿಐ ಡೆಬಿಟ್ ಕಾರ್ಡ್ ಶುಲ್ಕ ಏರಿಕೆ



ದೇಶದ ಅತಿ ದೊಡ್ಡ ಬ್ಯಾಂಕ್ ಆಗಿರುವ ಸರಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಡೆಬಿಟ್ ಕಾರ್ಡ್‌ಗಳ ವಾರ್ಷಿಕ ನಿರ್ವಹಣೆ ಶುಲ್ಕವನ್ನು ಹೆಚ್ಚಿಸಿದೆ. ಈ ಶುಲ್ಕಗಳು ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ. ಇದಲ್ಲದೆ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೂ ಆಫಾತ ನೀಡಿದ್ದು, ಬಾಡಿಗೆ ಪಾವತಿಗೆ ಏಪ್ರಿಲ್ 1ರ ನಂತರ ರಿವಾರ್ಡ್ ಪಾಯಿಂಟ್ ಲಭ್ಯವಿರುವುದಿಲ್ಲ. ಇದು ಔರಮ್, ಎಸ್‌ಬಿಐ ಕಾರ್ಡ್ ಎಲೈಟ್, ಎಸ್‌ಬಿಐ ಕಾರ್ಡ್ ಪಲ್ಸ್, ಎಸ್‌ಬಿಐ ಕಾರ್ಡ್ ಎಲೈಟ್ ಅಡ್ವಾಂಟೇಜ್ ಮತ್ತು ಸಿಂಪ್ಲಿ ಸೇವ್ ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಳಕೆದಾರರ ಮೇಲೆ ಪರಿಣಾಮ ಬೀರುತ್ತದೆ.

### 3. ಯೆಸ್ ಬ್ಯಾಂಕ್, ಐಸಿಐಸಿಬಿ ಕ್ರೆಡಿಟ್ ಕಾರ್ಡ್ ನಿಯಮಗಳಲ್ಲೂ ಬದಲಾವಣೆ



ಯೆಸ್ ಬ್ಯಾಂಕ್ ತನ್ನ ಕ್ರೆಡಿಟ್ ಕಾರ್ಡ್ ನಿಯಮಗಳನ್ನು ಬದಲಾಯಿಸಿದೆ. ಕ್ರೆಡಿಟ್ ಕಾರ್ಡ್ ಬಳಕೆದಾರರು ತ್ರೈಮಾಸಿಕದಲ್ಲಿ ಕನಿಷ್ಠ 10,000 ರೂ.ಗಳನ್ನು ಖರ್ಚು ಮಾಡಿದರೆ ಅವರು ದೇಶೀಯ ವಿಮಾನ ನಿಲ್ದಾಣದ ಲಾಂಜ್ ಪ್ರವೇಶವನ್ನು ಪಡೆಯುತ್ತಾರೆ. ಈ ಸೌಲಭ್ಯ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ಇದೇ ವೇಳೆ ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಐಸಿಐಸಿಬಿ ತನ್ನ ಗ್ರಾಹಕರಿಗೆ ಒಂದು ತ್ರೈಮಾಸಿಕದಲ್ಲಿ 35,000 ರೂ.ವರೆಗೆ ವೆಚ್ಚ ಮಾಡಿದಲ್ಲಿ ಕಾಂಪ್ಲಿಮೆಂಟರಿ ಏರ್‌ಪೋರ್ಟ್ ಲಾಂಜ್ ಪ್ರವೇಶವನ್ನು ನೀಡುತ್ತಿದೆ. ಇವೆರಡು ಬದಲಾವಣೆಗಳೂ ಮುಂದಿನ ತಿಂಗಳ ಆರಂಭದಿಂದ ಜಾರಿಗೆ ಬರುತ್ತಿವೆ.

### 4. ಇಪಿಎಫ್‌ಒ ನಿಯಮಗಳಲ್ಲಿ ಬದಲಾವಣೆಗಳು



ಏಪ್ರಿಲ್ 1 ರಿಂದ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ನಿಯಮಗಳಲ್ಲಿ ದೊಡ್ಡ ಬದಲಾವಣೆಯೊಂದು ಜಾರಿಗೆ ಬರುತ್ತಿದೆ. ಇನ್ನು ಮುಂದೆ ಉದ್ಯೋಗ ಬದಲಾವಣೆಯ ಸಂದರ್ಭದಲ್ಲಿ ಉದ್ಯೋಗಿಯ ಇಪಿಎಫ್‌ಒ ಖಾತೆಯನ್ನು ಸ್ವಯಂಚಾಲಿತವಾಗಿ ಹೊಸ ಉದ್ಯೋಗದಾತರಿಗೆ ವರ್ಗಾಯಿಸಲಾಗುತ್ತದೆ. ಈ ಹಿಂದೆ ಖಾತೆದಾರರ ಕೋರಿಕೆಯ ಮೇರೆಗೆ ಮಾತ್ರ ಖಾತೆಗಳನ್ನು ವರ್ಗಾಯಿಸಲಾಗುತ್ತಿತ್ತು.

### 5. ಹೊಸ ತೆರಿಗೆ ಪದ್ಧತಿ ಆಗಿರಲಿದೆ ಡೀಫಾಲ್ಟ್ ಆಯ್ಕೆ

ಏಪ್ರಿಲ್ 1 ರಿಂದ ಆದಾಯ ತೆರಿಗೆ ನಿಯಮಗಳಲ್ಲಿಯೂ ಪ್ರಮುಖ ಬದಲಾವಣೆ ಜಾರಿಗೆ ಬರಲಿದೆ. ಇದರ ಅಡಿಯಲ್ಲಿ ಹೊಸ ತೆರಿಗೆ ಪದ್ಧತಿಯು ಡೀಫಾಲ್ಟ್ ತೆರಿಗೆ ಪದ್ಧತಿಯಾಗಿರಲಿದೆ.

7ನೇ ಪುಟಕ್ಕೆ...

## ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ಒಬ್ಬ ಗ್ರಾಹಕ ಮತ್ತು ಆತನ ಪತ್ನಿಯ ಜಂಟಿ ಹೆಸರಿನಲ್ಲಿ ಒಂದು ಲಾಕರ್‌ನ್ನು ನೀಡಲಾಗಿತ್ತು. ಅನೇಕ ವರ್ಷಗಳ ಹಿಂದೆ ಇಬ್ಬರೂ ಮೃತಪಟ್ಟ ಸಮಾಚಾರ ನಮಗೆ ತಿಳಿದಿದೆ. ಲಾಕರ್‌ನ ನಾಮಿನಿಗೆ ಬರೆದ ಪತ್ರಗಳು ಹಿಂದಕ್ಕೆ ಬರುತ್ತಿವೆ. ನಾಮಿನಿಯನ್ನು ಹುಡುಕಲು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲವಾಗಿವೆ. ಹೀಗಿರುವಾಗ ಬಳಕೆಯಲ್ಲಿಲ್ಲದ ಲಾಕರ್‌ಗೆ ಏನು ಮಾಡಬೇಕು? ನಮಗೆ ಈ ಬಗ್ಗೆ ಸಲಹೆ ನೀಡಿ.

– ಪಟ್ಟಣ ಸಹಕಾರ ಬ್ಯಾಂಕ್ ಲಿ., ಚಿಕ್ಕಮಗಳೂರು ಜಿಲ್ಲೆ.

ಉತ್ತರ: ಲಾಕರ್ ಏಳು ವರ್ಷಗಳ ಅವಧಿಗೆ ನಿಷ್ಕ್ರಿಯವಾಗಿದ್ದರೆ ಮತ್ತು ಲಾಕರ್‌ನ ಬಾಡಿಗೆದಾರ ಅಥವಾ ಆತನ ನಾಮಿನಿಯನ್ನು ಪತ್ತೆ ಹಚ್ಚಲು ಸಾಧ್ಯವಾಗದಿದ್ದರೆ, ನಿಯಮಿತವಾಗಿ ಬಾಡಿಗೆ ಪಾವತಿಯಾಗುತ್ತಿದ್ದರೂ ಸಹ, ಲಾಕರ್‌ನಲ್ಲಿರುವ ವಸ್ತುಗಳನ್ನು ಅದರ ನಾಮಿನಿದೇಶಿತರಿಗೆ / ಕಾನೂನು ಉತ್ತರಾಧಿಕಾರಿಗೆ ವರ್ಗಾಯಿಸಲು ಅಥವಾ ವಸ್ತುಗಳನ್ನು ಪಾರದರ್ಶಕವಾಗಿ ವಿಲೇವಾರಿ ಮಾಡಲು ಬ್ಯಾಂಕು ಸ್ವತಂತ್ರವಾಗಿರುತ್ತದೆ. ಮೇಲೆ ತಿಳಿಸಿದಂತೆ ದೀರ್ಘಾವಧಿಯವರೆಗೆ ವಾರಸುದಾರರಿಲ್ಲದೆ ಉಳಿದಿರುವ ವಸ್ತುಗಳನ್ನು ಪಾರದರ್ಶಕವಾಗಿ ವಿಲೇವಾರಿ ಮಾಡಲು ಅನುಸರಿಸಬೇಕಾದ ಕಾರ್ಯವಿಧಾನವನ್ನು ಲಾಕರ್ ಒಪ್ಪಂದದಲ್ಲಿ ಅಳವಡಿಸಬೇಕು. ಲಾಕರ್ ಕಾರ್ಯಾಚರಣೆಯಲ್ಲಿ ಇಲ್ಲದಿದ್ದಲ್ಲಿ ಮತ್ತು ಲಾಕರ್ ಅನ್ನು ಬ್ಯಾಂಕು ತೆರೆದರೆ ಮತ್ತು ಕಾನೂನಿನ ಪ್ರಕಾರ ಹಾಗೂ ರಿಜರ್ವ್ ಬ್ಯಾಂಕು ನೀಡಿದ ಸೂಚನೆಗಳ ಪ್ರಕಾರ ವಸ್ತುಗಳನ್ನು ಬಿಡುಗಡೆ ಮಾಡಿದರೆ ಬ್ಯಾಂಕನ್ನು ಹೊಣೆಗಾರಿಕೆಯಿಂದ ಬಿಡುಗಡೆ ಮಾಡಲು ಲಾಕರ್ ಒಪ್ಪಂದದಲ್ಲಿ ಒಂದು ಷರತ್ತನ್ನು ಸೇರಿಸಿಕೊಳ್ಳಬಹುದು.



ಅಂದರೆ, ನೀವು ಹಳೆಯ ಮತ್ತು ಹೊಸ ತೆರಿಗೆ ಪದ್ಧತಿಯ ನಡುವೆ ನಿಮಗೆ ಬೇಕಾದ ಆಯ್ಕೆಯನ್ನು ಆಯ್ದುಕೊಳ್ಳದೇ ಇದ್ದಲ್ಲಿ ನಿಮ್ಮ ಐಟಿಆರ್ ಅನ್ನು ಹೊಸ ತೆರಿಗೆ ಪದ್ಧತಿಯ ಅಡಿಯಲ್ಲಿ ಸಲ್ಲಿಸಲಾಗುತ್ತದೆ. ಒಮ್ಮೆ ಹೊಸ ತೆರಿಗೆ ಪದ್ಧತಿ ಆಯ್ದುಕೊಂಡರೆ ಹಳೆ ತೆರಿಗೆ ಪದ್ಧತಿ ಆಯ್ದುಕೊಳ್ಳುವ ಆಯ್ಕೆ ಇರುವುದಿಲ್ಲ. ಹೊಸ ತೆರಿಗೆ ಪದ್ಧತಿಯಲ್ಲಿ 7 ಲಕ್ಷ ರೂ.ವರೆಗೂ ಯಾವುದೇ ತೆರಿಗೆ ಪಾವತಿಸಬೇಕಾಗಿಲ್ಲ.

### 6. ಫಾಸ್ಟ್‌ಟ್ಯಾಗ್ ಕೆವೈಸಿ ಕಡ್ಡಾಯ



ಏಪ್ರಿಲ್ 1ಕ್ಕೂ ಮೊದಲು ಫಾಸ್ಟ್‌ಟ್ಯಾಗ್ ಕೆವೈಸಿ ಅನ್ನು ಅಪ್‌ಡೇಟ್ ಮಾಡುವಂತೆ ಎನ್‌ಎಚ್‌ಎಐ ಸೂಚನೆ ನೀಡಿದೆ. ಒಂದೊಮ್ಮೆ ಕೆವೈಸಿ ಮಾಡಲು ವಿಫಲವಾದರೆ ನಿಮ್ಮ ಫಾಸ್ಟ್‌ಟ್ಯಾಗ್ ಖಾತೆ ನಿಷ್ಕ್ರಿಯವಾಗಲಿದೆ. ಇದರ ನಂತರ ನಿಮ್ಮ ಖಾತೆಯಲ್ಲಿ ಹಣವಿದ್ದರೂ, ನಿಮ್ಮ ಟೋಲ್ ಪಾವತಿಸಲು ನಿಮಗೆ ಸಾಧ್ಯವಾಗುವುದಿಲ್ಲ.

### 7. ಹೆಚ್ಚಲಿದೆ ಔಷಧಿಗಳ ಬೆಲೆಗಳು



ಭಾರತೀಯ ಔಷಧಿ ಬೆಲೆ ನಿಯಂತ್ರಣ ಪ್ರಾಧಿಕಾರವು ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿ (ಎನ್‌ಎಲ್‌ಇಎಂ)ಯ ಅಡಿಯಲ್ಲಿ ಕೆಲವು ಅಗತ್ಯ ಔಷಧಿಗಳ ಬೆಲೆಗಳಲ್ಲಿ ವಾರ್ಷಿಕ ಶೇ. 0.0055ರಷ್ಟು ಹೆಚ್ಚಳವನ್ನು ಘೋಷಿಸಿದೆ. ಇದರಿಂದ ನೋವು ನಿವಾರಕಗಳು, ಇಮ್ಮೂನಿಟಿ ಬೂಸ್ಟರ್ ಮತ್ತು ಸೋಂಕು ನಿವಾರಕ ಔಷಧಿಗಳು ಸೇರಿದಂತೆ ಅನೇಕ ಅಗತ್ಯ ಔಷಧಿಗಳ ಬೆಲೆಗಳು ಏಪ್ರಿಲ್ 1, 2024ರಿಂದ ಹೆಚ್ಚಲಿವೆ.

### 8. ವಿಮೆ ನಿಯಮಗಳಲ್ಲಿ ಬದಲಾವಣೆ



ಏಪ್ರಿಲ್ 1ರಿಂದ ವಿಮಾ ಕ್ಷೇತ್ರದಲ್ಲೂ ಮಹತ್ವದ ಬದಲಾವಣೆ ಆಗಲಿದೆ. ಐಆರ್‌ಡಿಎಐ ನಿಯಮಗಳನ್ನು ಬದಲಾಯಿಸುವ ಮೂಲಕ ಸರೇಂಡರ್ ಮೌಲ್ಯದ ನಿಯಮಗಳನ್ನು ಬದಲಾಯಿಸಿದೆ. ಇನ್ನು ಮುಂದೆ ಗ್ರಾಹಕರು ಪಾಲಿಸಿಯನ್ನು ಎಷ್ಟು ತಡವಾಗಿ ಸರೇಂಡರ್ ಮಾಡುತ್ತಾರೋ ಅಷ್ಟು ಹೆಚ್ಚು ಸರೇಂಡರ್ ಮೌಲ್ಯವನ್ನು ಪಡೆಯಲಿದ್ದಾರೆ. ನೀವು 3 ವರ್ಷಗಳೊಳಗೆ ಪಾಲಿಸಿಯನ್ನು ಸರೇಂಡರ್ ಮಾಡಿದರೆ, ನೀವು ಮುಖಬೆಲೆಗಿಂತ ಕಡಿಮೆ ಸರೇಂಡರ್ ಮೌಲ್ಯವನ್ನು ಪಡೆಯುತ್ತೀರಿ. ಆದಾಗ್ಯೂ, ಪಾಲಿಸಿಯನ್ನು 4 ರಿಂದ 7 ವರ್ಷಗಳೊಳಗೆ ಸರೇಂಡರ್ ಮಾಡಿದರೆ, ಸರೇಂಡರ್ ಮೌಲ್ಯದಲ್ಲಿ ಸ್ವಲ್ಪ ಹೆಚ್ಚಳವಾಗಬಹುದು.





## ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಈ ಬಾರಿಯ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮತದಾನ ದಿನವಾದ ಏಪ್ರಿಲ್ 26 ಮತ್ತು ಮೇ 7 ರಂದು ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಸಂಬಂಧಿತ ಸಂಸ್ಥೆಗಳ ನೌಕರರಿಗೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
- ಬೆಂಗಳೂರು ನಗರದಲ್ಲಿ ಕಳೆದವಾರ ಗರಿಷ್ಠ ತಾಪಮಾನ 36.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಭಾರತೀಯ ಹವಾಮಾನ ಇಲಾಖೆ ಪ್ರಕಾರ ಇದು ಕಳೆದ ಐದು ವರ್ಷಗಳಲ್ಲೇ ಅತಿ ಹೆಚ್ಚಿನದಾಗಿದೆ. ಇದು ಕಳೆದ 15 ವರ್ಷಗಳಲ್ಲಿ ನಾಲ್ಕನೇ ಅತಿ ಹೆಚ್ಚು ಮತ್ತು ಕಳೆದ 10 ವರ್ಷಗಳಲ್ಲಿ ಮೂರನೇ ಅತಿ ಹೆಚ್ಚಿನದಾಗಿದೆ.
- ರಾಜಸ್ಥಾನದ ಬಿಕೆಕ್ ಪದವೀಧರ 29 ವರ್ಷದ ಜಸ್ಸು ಅಗರ್ವಾಲ್ 2022ರಿಂದಲೂ ಬೆಂಗಳೂರಿನ ಹಲವು ಪಿಜಿಗಳಲ್ಲಿ, ಹೋಟೆಲಗಳಲ್ಲಿ ಲ್ಯಾಪ್ಟಾಪ್ ಕಳ್ಳತನ ಮಾಡುತ್ತಿದ್ದಳು. ಆಕೆಯಿಂದ ರೂ. 10 ಲಕ್ಷ

- ಮೌಲ್ಯದ 24 ಲ್ಯಾಪ್ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
- ಸೌದಿ ಅರೇಬಿಯಾದ ಪ್ರಭಾವಿ ವ್ಯಕ್ತಿಯಾಗಿರುವ ರೂಮಿ ಅಲ್ಕಹ್ತಾನಿ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಮೊದಲ ಭಾಗವಹಿಸುತ್ತಿರುವುದಾಗಿ ಹೇಳಿದ್ದಾರೆ, ಇಸ್ಲಾಮಿಕ್ ದೇಶವಾದ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ಮಿಸ್ ಯೂನಿವರ್ಸ್‌ನಲ್ಲಿ ಭಾಗಿಯಾಗಲಿದೆ.
- ಮಾರ್ಚ್ 24 ರಂದು ಪಂಜಾಬಿನ ಪಟಿಯಾಲದ ಕುಟುಂಬವೊಂದು 10 ವರ್ಷದ ಮಾನ್ವಿಯ ಹುಟ್ಟುಹಬ್ಬಕ್ಕೆ ತರಿಸಿದ್ದ ಕೇಕ್ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಕೇಕ್ ಸೇವಿಸಿದ ಕೆಲ ಕ್ಷಣದಲ್ಲಿ ಎಲ್ಲರಿಗೂ ವಾಕರಿಕೆ ಮತ್ತು ವಾಂತಿಯ ಅನುಭವವಾಗಿದೆ. ನೆರೆಹೊರೆಯವರು ಎಲ್ಲರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವರದಿ ತಿಳಿಸಿದೆ.

## ಹಿ ದು ಗ ರ ಅ ನಿ ಸಿ ಕೆ . . .



**ಗುಜರಾತ್ ಮುಖ್ಯಮಂತ್ರಿಗಳು ಹೇಳಿದ್ದ ನೆನಪು ! :** ಕಳೆದವಾರ ಡಾಲರ್ ಎದುರು ನಮ್ಮ ರೂಪಾಯಿಯ ಮೌಲ್ಯವು ದಾಖಲೆಯ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಿದೆ ಎಂದು ವರದಿಗಳು ತಿಳಿಸಿವೆ. ಅದರಲ್ಲೂ ರಿಸರ್ವ್ ಬ್ಯಾಂಕಿನ ಮಧ್ಯಪ್ರವೇಶದ ನಡುವೆಯೂ ರೂಪಾಯಿ ಮೌಲ್ಯವು ಕುಸಿದಿರುವುದು ಆಶ್ಚರ್ಯಕರವಾಗಿದೆ. ರೂಪಾಯಿ ಮೌಲ್ಯ ಕುಸಿಯುವುದು ದೇಶದ ಪ್ರಧಾನಿಮಂತ್ರಿಗಳ ಮೌಲ್ಯ ಕುಸಿಯುತ್ತಿರುವುದರ ಸಂಕೇತವಾಗಿದೆ ಎಂದು ಹಿಂದೊಮ್ಮೆ ಅಂದಿನ ಗುಜರಾತ್ ಮುಖ್ಯಮಂತ್ರಿಗಳು ಹೇಳಿದ್ದ ನೆನಪು !

▶▶ ಅರುಣ್ ಕುಮಾರ್ ಎಂ., ಬೆಂಗಳೂರು

**ಬ್ಯಾಂಕುಗಳ ನ್ಯೂನತೆ ತಪಾಸಣೆ :** ಇತ್ತೀಚೆಗಂತೂ ತಾಂತ್ರಿಕತೆ ಬಳಕೆ ಮಾಡಿಕೊಂಡು ಆನ್ಲೈನ್ ಮೂಲಕ ವಂಚನೆ ಮಾಡುವುದು ಹೆಚ್ಚಾಗಿದೆ. ಇದರಲ್ಲಿ ಬ್ಯಾಂಕುಗಳ ಭದ್ರತಾ ವೈಫಲ್ಯ ಹೆಚ್ಚಾಗುತ್ತಿದೆ. ಹಿನ್ನೆಲೆಯಲ್ಲಿ ಈ ಎಲ್ಲ ವ್ಯವಸ್ಥೆಯ ಅಪಾಯ ಪ್ರಮಾಣ ಕಡಿಮೆ ಮಾಡುವ ಜೊತೆಗೆ ಬ್ಯಾಂಕಿನ ಎನ್‌ಕ್ರಿಪ್ಟ್ ವ್ಯವಸ್ಥೆ ಅಪಾಯಕಾರಿ ಪರಿಸ್ಥಿತಿ ತಗ್ಗಿಸಲು ಆರ್‌ಬಿಬಿ ಅವುಗಳ ನ್ಯೂನತೆ ತಪಾಸಣೆ ನಡೆಸುತ್ತಿರುವುದು ಉತ್ತಮ ನಡೆಯಾಗಿದೆ.

▶▶ ಎಲ್. ಅನಂತಕೃಷ್ಣ ಶರ್ಮ, ಧಾರವಾಡ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,  
ಮುಖ್ಯ ಕಾರ್ಯನಿರ್ವಹಣಾಧಿಕಾರಿ,  
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ  
ಬ್ಯಾಂಕುಗಳ ಮಹಾಮಂಡಳ ನಿ.,  
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the  
Karnataka State Co-operative Urban Banks Federation Ltd., Bangalore - 560027.  
Published at : # 132, K.H. Road, Bangalore - 560027.  
Printed at : Navarathna Printers, # 35, 3<sup>rd</sup> Cross, Sudhamanagar, Bangalore - 560027.